



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶನಿವಾರ, ೧೭, ಫೆಬ್ರವರಿ, ೨೦೨೪(ಮಾಘ, ೨೮ ಶಕವರ್ಷ, ೧೯೪೫) BENGALURU, SATURDAY, 17, FEBRUARY, 2024(MAGHA, 28, SHAKAVARSHA, 1945)	ನಂ. ೮೭ No. 87
------------------------	---	------------------

## GOVERNMENT OF KARNATAKA

No. : DPAR 47 SKM 2024.

Karnataka Government Secretariat,  
VidhanaSoudha,  
Bangalore, Dated :17.02.2024.

### **NOTIFICATION**

Whereas the draft of the Karnataka State Administrative Services (Recruitment) (Amendment) Rules, 2024 was published as required by clause (a) of sub-section (2) of section 3 read with section 8 of the Karnataka State Civil Services Act, 1978 (Karnataka Act 14 of 1990), in Notification No. DPAR 47 SKM 2024, dated: 09.02.2024 in part IVA of the Karnataka Gazette Extraordinary No. 75, dated: 09.02.2024 inviting objections and suggestions from all persons likely to be effected thereby within seven days from the date of its publication in the official Gazette.

And whereas the said Gazette was made available to public on 09.02.2024.

*And whereas no objections and suggestions received in this behalf by the Government.*

Now, therefore, in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990), the Government of Karnataka hereby make the following rules, namely:-

---

**RULES**

**1. Title and commencement.**-(1) These rules may be called the Karnataka State Administrative Services (Recruitment) (Amendment) Rules, 2024.

(2) They shall come into force from the date of their publication in the Official Gazette.

**2. Amendment of the Schedule.**- In the Karnataka State Administrative Services (Recruitment) Rules, 1957, in the Schedule,-

(1) in the category of post of 'KAS (super time scale)', at serial number (a2), in column (4), the following shall be inserted at the end, namely:-

"Provided that, as one time measure or six months from the date of commencement of the Karnataka State Administrative Services (Recruitment) (Amendment) Rules, 2024 whichever is earlier, for the process of promotion must have put in a total service of not less than ten years in the cadre of KAS (Junior Scale, Senior Scale and Selection Grade) of which not less than one year shall be in the cadre of KAS (Selection Grade).

**Note:-** On completion of the one time process or six months from the date of commencement of the Karnataka State Administrative Services (Recruitment) (Amendment) Rules, 2024 whichever is earlier for promotion to the post specified in column (2), the provisions of the Karnataka State Administrative Services (Recruitment) (Amendment) Rules, 2024 shall cease to operate."; and

(2) in the category of post of 'KAS (selection Grade)', at serial number (a3), in column (4), the following shall be inserted at the end, namely:-

"Provided that, as one time measure or six months from the date of commencement of the Karnataka State Administrative Services (Recruitment) (Amendment) Rules, 2024 whichever is earlier, must have put in a total service of not less than seven years in the cadre of KAS (Senior Scale) and KAS Group-A (Junior Scale) of which not less than one year shall be in the cadre of KAS (Senior Scale)".

**Note:-** On completion of the one time process or six months from the date of commencement of the Karnataka State Administrative Services (Recruitment)

(Amendment) Rules, 2024 whichever is earlier, for promotion to the post specified in column (2), the provisions of the Karnataka State Administrative Services (Recruitment) (Amendment) Rules, 2024 shall cease to operate.”

By Order and in the name of the  
Governor of Karnataka,  
( **Veerabhadra** )  
Under Secretary to Government  
Department of Personnel and  
Administrative Reforms (Service Rules-1)

### ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 47 ಆಸೇಇ 2024

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನಸೌಧ,

ಬೆಂಗಳೂರು, ದಿನಾಂಕ: 17.02.2024

### ಅಧಿಸೂಚನೆ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (ಕರ್ನಾಟಕ ಅಧಿನಿಯಮ ಸಂಖ್ಯೆ: 1990ರ 14)ರ 8ನೇ ಪ್ರಕರಣದೊಂದಿಗೆ ಓದಲಾದ 3ನೇ ಪ್ರಕರಣದ (2)ನೇ ಉಪಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯ ಆಡಳಿತ ಸೇವೆಗಳ ನೇಮಕಾತಿ ತಿದ್ದುಪಡಿ ನಿಯಮಗಳು, 2024ರ ಕರಡನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಏಳು ದಿನಗಳೊಳಗಾಗಿ ಈ ಸಂಬಂಧ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 09.02.2024ರ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆಯ ಭಾಗ-IVರ ಸಂಖ್ಯೆ: 75ರಲ್ಲಿ ದಿನಾಂಕ: 09.02.2024ರ ಅಧಿಸೂಚನೆ ಸಂಖ್ಯೆ: ಸಿಆಸುಇ 47 ಆಸೇಇ 2024ರಲ್ಲಿ ಪ್ರಕಟಿಸಿದೆ.

ಮತ್ತು ಸದರಿ ರಾಜ್ಯಪತ್ರವನ್ನು ಸಾರ್ವಜನಿಕರಿಗೆ ದಿನಾಂಕ: 09.02.2024ರಂದು ಲಭ್ಯಗೊಳಿಸಿದೆ.

ಮತ್ತು ಈ ಸಂಬಂಧ ಸರ್ಕಾರವು ಯಾವುದೇ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಿರುವುದಿಲ್ಲ.

ಆದ್ದರಿಂದ, ಈಗ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 8ನೇ ಪ್ರಕರಣದೊಂದಿಗೆ ಓದಲಾದ 3ನೇ ಪ್ರಕರಣದ (1)ನೇ ಉಪಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಈ ಮುಂದಿನ ನಿಯಮಗಳನ್ನು ರಚಿಸಿದೆ, ಎಂದರೆ:-

## ನಿಯಮಗಳು

**1.ಹೆಸರು ಮತ್ತು ಪ್ರಾರಂಭ.**-(1)ಈ ನಿಯಮಗಳನ್ನು ಕರ್ನಾಟಕ ರಾಜ್ಯ ಆಡಳಿತಸೇವೆಗಳ(ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರ ಎಂದು ಕರೆಯತಕ್ಕದ್ದು.

(2) ಇವು, ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

**2.ಅನುಸೂಚಿಯ ತಿದ್ದುಪಡಿ.**-ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) ನಿಯಮಗಳು, 1957ರ ಅನುಸೂಚಿಯಲ್ಲಿ,-

(1) (4)ನೇ ಕಾಲಂನಲ್ಲಿ (ಎ2) ಕ್ರಮಸಂಖ್ಯೆಯಲ್ಲಿನ 'ಕೆಎಎಸ್ (ಸೂಪರ್ ಟೈಂ ಸ್ಕೇಲ್)' ಹುದ್ದೆಯ ಪ್ರವರ್ಗದಲ್ಲಿ, ಕೊನೆಯಲ್ಲಿ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರ ಪ್ರಾರಂಭದ ದಿನಾಂಕದಿಂದ ಒಂದು ಬಾರಿಯ ಕ್ರಮವಾಗಿ ಅಥವಾ ಆರು ತಿಂಗಳಲ್ಲಿ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಂಬಡ್ತಿ ಪ್ರಕ್ರಿಯೆಗೆ ಕೆ.ಎ.ಎಸ್ (ಕಿರಿಯ ಶ್ರೇಣಿ, ಹಿರಿಯ ಶ್ರೇಣಿ ಮತ್ತು ಆಯ್ಕೆ ಶ್ರೇಣಿ) ವೃಂದದಲ್ಲಿ ಹತ್ತು ವರ್ಷಗಳಿಗೆ ಕಡಿಮೆಯಲ್ಲದ ಒಟ್ಟು ಸೇವೆಯನ್ನು ಹೊಂದಿರತಕ್ಕದ್ದು ಅದರಲ್ಲಿ ಕೆಎಎಸ್ (ಆಯ್ಕೆ ಶ್ರೇಣಿ) ವೃಂದದಲ್ಲಿ ಒಂದು ವರ್ಷಕ್ಕೆ ಕಡಿಮೆಯಲ್ಲದ ಸೇವೆಯಿರತಕ್ಕದ್ದು.

**ಸೂಚನೆ:-**ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರಪ್ರಾರಂಭದ ದಿನಾಂಕದಿಂದ ಒಂದು ಬಾರಿಯ ಕ್ರಮವು ಅಥವಾ ಆರು ತಿಂಗಳು ಇವುಗಳಲ್ಲಿ ಯಾವುದು ಮೊದಲೋ ಅದು ಪೂರ್ಣಗೊಂಡ ಮೇಲೆ (2)ನೇ ಕಾಲಂನಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಯ ಮುಂಬಡ್ತಿಗೆ ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರ ಉಪಬಂಧಗಳ ಕಾರ್ಯಾಚರಣೆಯು ನಿಂತುಹೋಗತಕ್ಕದ್ದು."; ಮತ್ತು

(2) (4)ನೇ ಕಾಲಂನಲ್ಲಿ (ಎ3) ಕ್ರಮಸಂಖ್ಯೆಯಲ್ಲಿನ 'ಕೆಎಎಸ್ (ಆಯ್ಕೆ ಶ್ರೇಣಿ)' ಹುದ್ದೆಯ ಪ್ರವರ್ಗದಕೊನೆಯಲ್ಲಿ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರ ಪ್ರಾರಂಭದ ದಿನಾಂಕದಿಂದ ಒಂದು ಬಾರಿಯ ಕ್ರಮವಾಗಿ ಅಥವಾ ಆರು ತಿಂಗಳಲ್ಲಿ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಂಬಡ್ತಿ ಪ್ರಕ್ರಿಯೆಗೆ ಕೆ.ಎ.ಎಸ್ (ಹಿರಿಯ ಶ್ರೇಣಿ) ಮತ್ತು ಕೆ.ಎ.ಎಸ್ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದಲ್ಲಿ ಏಳು ವರ್ಷಗಳಿಗೆ

೫

ಕಡಿಮೆಯಲ್ಲದ ಒಟ್ಟು ಸೇವೆಯನ್ನು ಹೊಂದಿರತಕ್ಕದ್ದು ಅದರಲ್ಲಿ ಕೆಎಎಸ್ (ಹಿರಿಯ ಶ್ರೇಣಿ) ವೃಂದದಲ್ಲಿ ಒಂದು ವರ್ಷಗಳಿಗೆ ಕಡಿಮೆಯಲ್ಲದ ಸೇವೆಯಿರತಕ್ಕದ್ದು.

**ಸೂಚನೆ:-**ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರ ಪ್ರಾರಂಭದ ದಿನಾಂಕದಿಂದ ಒಂದು ಬಾರಿಯ ಕ್ರಮವು ಅಥವಾ ಆರು ತಿಂಗಳು ಇವುಗಳಲ್ಲಿ ಯಾವುದು ಮೊದಲೋ ಅದು ಪೂರ್ಣಗೊಂಡ ಮೇಲೆ, (2)ನೇ ಕಾಲದಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಯ ಮುಂಬಡ್ತಿಗೆ ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ರ ಉಪಬಂಧಗಳ ಕಾರ್ಯಾಚರಣೆಯು ನಿಂತುಹೋಗತಕ್ಕದ್ದು."

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

( ವೀರಭದ್ರ )

ಸರ್ಕಾರದ ಅಧೀನ ಕಾರ್ಯದರ್ಶಿ  
ಸಿ.ಆ.ಸು.ಇ (ಸೇವಾ ನಿಯಮಗಳು-1)